


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಕಾರ್ಯಪಾಲಕ ಅಭಿಯಂತರರು, ಕೆ.ಆರ್.ಪುರ ವಿಭಾಗ, ಮಹದೇವಪುರ ವಲಯ

ಅ). ಕಛೇರಿಯ ಹೆಸರು ಮತ್ತು ವಿಳಾಸ:

ಕಾರ್ಯಪಾಲಕ ಅಭಿಯಂತರರು
ಕೆ.ಆರ್.ಪುರ ವಿಭಾಗ, ಮಹದೇವಪುರ ವಲಯ,
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ,
ರಾಷ್ಟ್ರೀಯ ಹೆದ್ದಾರಿ-4, ಕೆ.ಆರ್.ಪುರ,
ಬೆಂಗಳೂರು-36, ದೂರವಾಣಿ:25617051

ಆ): ರಚನೆ:



ಇ) ಕಾರ್ಯಗಳು ಮತ್ತು ಕರ್ತವ್ಯಗಳು

ಕಾರ್ಯಪಾಲಕ ಅಭಿಯಂತರರು (ಕೆ.ಆರ್.ಪುರ ವಿಭಾಗ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಭಾಗ ಮಟ್ಟದ ಕಾಮಗಾರಿಗಳ ಮುಖ್ಯ ವಿಭಾಗವಾಗಿರುತ್ತದೆ. ಈ ಕಛೇರಿಯ ಅಧೀನದಲ್ಲಿ ಮೂರು ಉಪವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ೧. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಕೆ.ಆರ್.ಪುರ) ೨. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು) ೩. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೆಚ್.ಎ.ಎಲ್ .ಏರ್‌ಪೋರ್ಟ್) ಕಾಮಗಾರಿಗಳ ಮೇಲುಸ್ತುವಾರಿ ಮಾಡುವುದು. ಸಿವಿಲ್ ಕಾಮಗಾರಿಗಳ ರೂ ೧೦.೦೦ಲಕ್ಷಗಳಿಗೆ ಅಂದಾಜು ಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡುವುದು. ವಲಯ ಮಟ್ಟದ ರೂ ೨೦.೦೦ಲಕ್ಷಗಳವರೆಗಿನ ಟೆಂಡರ್ ಮಂಜೂರಾತಿ ಪ್ರಾಧಿಕಾರ ಸಮಿತಿಯ ಸದಸ್ಯರು.

II. ಅಧಿಕಾರಿ ಮತ್ತು ಸಿಬ್ಬಂದಿಗಳ ಅಧಿಕಾರಿಗಳು ಮತ್ತು ಕರ್ತವ್ಯಗಳು:

1.	ಕಾರ್ಯಪಾಲಕ ಅಭಿಯಂತರರು	<p>ಮೂರು ಉಪವಿಭಾಗಗಳಿಗೆ ಒಬ್ಬರಂತೆ ಮೇಲ್ವಿಚಾರಣಾ ನಿಯಂತ್ರಕರಾಗಿರುತ್ತಾರೆ. ಹಾಗೂ ಅಧೀನ ಉಪವಿಭಾಗಗಳ ಮೇಲ್ವಿಚಾರಣಾ ನಿಯಂತ್ರಕರಾಗಿರುತ್ತಾರೆ. ಹಾಗೂ ರೂ. 10.00 ಲಕ್ಷ ರವರೆಗಿನ ಕಾಮಗಾರಿಗಳ ಅಂದಾಜು ಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡುವುದು. ವಲಯ ಮಟ್ಟದ ಮುಖ್ಯ ಅಭಿಯಂತರರವರ ಅಧ್ಯಕ್ಷತೆಯ ಟೆಂಡರ್ ಮಂಜೂರಾತಿ ಪ್ರಾಧಿಕಾರ ಸದಸ್ಯರು. ಕಾಮಗಾರಿ ಬಿಲ್ಲುಗಳಿಗೆ ಚೆಕ್ ಮೆಜರ್‌ಮೆಂಟ್ ಮಾಡುವ ಅಧಿಕಾರ. ವಿಭಾಗ ವ್ಯಾಪ್ತಿಯಲ್ಲಿ ಸಿವಿಲ್ ಕಾಮಗಾರಿಗಳನ್ನು ಮಾನ್ಯ ಆಯುಕ್ತರವರು ನಿಗದಿಪಡಿಸಿರುವ ಮಾರ್ಗ ಸೂಚಿಯಂತೆ ಕೈಗೊಂಡು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದು ಹಾಗೂ ಸಾರ್ವಜನಿಕರ ದೂರುಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಜರುಗಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಾರ್ವಜನಿಕ ಮಾಹಿತಿ ಅಧಿಕಾರಿ. ಸುವರ್ಣ ಪರವಾನಗಿಯಲ್ಲಿ ಮಂಜೂರಾಗುವ ನಕ್ಷೆಗಳಿಗೆ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ಕೆಎಂಸಿ ಕಾಯ್ದೆ 1976 ರ ಕಲಂ 462 ಆದೇಶ ಹೊರಡಿಸಿ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಮೇಲಾಧಿಕಾರಿಗಳಿಗೆ ಮಂಡಿಸುವುದು. ಹಾಗೂ ವಿಭಾಗೀಯ ಕಛೇರಿಯ ಲೆಕ್ಕ ಶಾಖೆಯ ಲೆಕ್ಕಾಧೀಕ್ಷಕರೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಗುತ್ತಿಗೆದಾರರ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸಿ ಆದ್ಯತೆ ಮೇರೆಗೆ ಗುತ್ತಿಗೆದಾರರಿಗೆ ಚೆಕ್ ವಿತರಿಸಲು ಕ್ರಮಕೈಗೊಳ್ಳುವುದು. ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
----	---------------------	--

2.	ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು	<p>ವಿಭಾಗದಲ್ಲಿ ಮೂರು ಉಪವಿಭಾಗಗಳಂತೆ ವಿಂಗಡಿಸಿದ್ದು, ಒಂದೊಂದು ಉಪವಿಭಾಗಕ್ಕೆ ಒಬ್ಬರಂತೆ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರನ್ನು ನೇಮಿಸಲಾಗಿರುತ್ತದೆ. ಹಂಚಿಕೆ ಮಾಡಿರುವ ವಾರ್ಡ್‌ಗಳಿಗೆ ಸಂಬಂಧಿಸಿದಂತೆ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳನ್ನು ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸಂಬಂಧಿಸಿದ ವಿವರಗಳನ್ನು ಒದಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಸುವರ್ಣ ಪರವಾನಗಿಯಲ್ಲಿ ಮಂಜೂರಾಗುವ ನಕ್ಷೆಗಳಿಗೆ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ಸಾರ್ವಜನಿಕರು ಸಲ್ಲಿಸುವ ರಸ್ತೆ ಅಗೆತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಮಾನ್ಯ ಆಯುಕ್ತರು ನಿಗದಿಪಡಿಸಿರುವ ಅಧಿಕಾರದಂತೆ ಅನುಮತಿ ನೀಡುವುದು. ಸಂಬಂಧಪಟ್ಟ ಸಿವಿಲ್ ಕಾಮಗಾರಿಗಳ ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
----	--------------------------------	---

3	ಸಹಾಯಕ/ಕಿರಿಯ ಅಭಿಯಂತರರು	<p>ವಿಭಾಗದಲ್ಲಿ ಮೂರು ಉಪವಿಭಾಗಗಳಂತೆ ವಿಂಗಡಿಸಿದ್ದು, ಒಂದೊಂದು ವಾರ್ಡ್‌ಗೆ ಒಬ್ಬರಂತೆ ಸಹಾಯಕ/ಕಿರಿಯ ಅಭಿಯಂತರರನ್ನು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರ ಅಧೀನದಲ್ಲಿ ಕಾರ್ಯ ನಿರ್ವಹಿಸಲು ನೇಮಿಸಲಾಗಿರುತ್ತದೆ. ಹಂಚಿಕೆ ಮಾಡಿರುವ ವೃತ್ತಗಳಿಗೆ ಸಂಬಂಧಿಸಿದಂತೆ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆಗಳಿಗೆ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ಸಾರ್ವಜನಿಕರು ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
---	-----------------------	---

ಕೆ.ಆರ್.ಪುರ ವಿಭಾಗ

<p>1. ಶ್ರೀ. ಎಂ.ವೇಣುಗೋಪಾಲ ಕಾರ್ಯಪಾಲಕ ಅಭಿಯಂತರರು (ಕೆ.ಆರ್.ಪುರ ವಿಭಾಗ)</p>	<p>ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಕೆ.ಆರ್.ಪುರ ಉಪವಿಭಾಗ), ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು ಉಪವಿಭಾಗ) ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೆಚ್.ಎ.ಎಲ್. ಏರ್‌ಪೋರ್ಟ್ ಉಪವಿಭಾಗ)ಗಳ ಮೇಲ್ವಿಚಾರಣೆ ನಿಯಂತ್ರಕರಾಗಿರುತ್ತಾರೆ. ಹಾಗೂ ರೂ. 10.00 ಲಕ್ಷ ರವರೆಗಿನ ಕಾಮಗಾರಿಗಳ ಅಂದಾಜು ಪಟ್ಟಿಗೆ ತಾಂತ್ರಿಕ ಮಂಜೂರಾತಿ ನೀಡುವುದು. ವಲಯ ಮಟ್ಟದ ಜಂಟಿ ಆಯುಕ್ತರ ಹಾಗೂ ಮುಖ್ಯ ಅಭಿಯಂತರರುರವರ ಅಧ್ಯಕ್ಷತೆಯ ಟೆಂಡರ್ ಮಂಜೂರಾತಿ ಪ್ರಾಧಿಕಾರ ಸದಸ್ಯರು. ಕಾಮಗಾರಿ ಬಿಲ್ಲುಗಳಿಗೆ ಚೆಕ್ ಮೆಜರ್‌ಮೆಂಟ್ ಮಾಡುವ ಅಧಿಕಾರ. ವಿಭಾಗ ವ್ಯಾಪ್ತಿಯಲ್ಲಿ ಸಿವಿಲ್ ಕಾಮಗಾರಿಗಳನ್ನು ಮಾನ್ಯ ಆಯುಕ್ತರುರವರು ನಿಗದಿಪಡಿಸಿರುವ ಮಾರ್ಗ ಸೂಚಿಯಂತೆ ಕೈಗೊಂಡು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದು ಹಾಗೂ ಸಾರ್ವಜನಿಕರ ದೂರುಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಜರುಗಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಾರ್ವಜನಿಕ ಮಾಹಿತಿ ಅಧಿಕಾರಿ. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳಿಗೆ ಕೆಎಂಸಿ ಕಾಯ್ದೆ 1976 ರ ಕಲಂ 462 ಆದೇಶ ಹೊರಡಿಸಿ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಮೇಲಾಧಿಕಾರಿಗಳಿಗೆ ಮಂಡಿಸುವುದು. ಹಾಗೂ ವಿಭಾಗೀಯ ಕಛೇರಿಯ ಲೆಕ್ಕ ಶಾಖೆಯ ಲೆಕ್ಕಾಧೀಕ್ಷಕರೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಗುತ್ತಿಗೆದಾರರ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸಿ ಆದ್ಯತೆ ಮೇರೆಗೆ ಗುತ್ತಿಗೆದಾರರಿಗೆ ಚೆಕ್ ವಿತರಿಸಲು ಕ್ರಮಕೈಗೊಳ್ಳುವುದು. ವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
<p>2. ಶ್ರೀ ಪಿ.ಎ. ಇಮ್ರಾನ್, ಸ.ಅ. ತಾಂತ್ರಿಕ ಸಹಾಯಕರು (ಡ್ರಾಫ್ಟ್ ಮನ್) ವಿಭಾಗ ಕಛೇರಿ</p>	<p>ಉಪವಿಭಾಗಗಳಿಂದ ಸಲ್ಲಿಸುವ ಕಡತಗಳನ್ನು ಪರಿಶೀಲಿಸುವುದು, ಸ್ಕೂಟಿನಿ ಮಾಡುವುದು ನಿಯಮಾನುಸಾರ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಮೇಲಾಧಿಕಾರಿಗಳು ಕೋರುವ ಮಾಹಿತಿಗಳನ್ನು ಸಿದ್ಧಪಡಿಸಿ ಕಾರ್ಯಪಾಲಕ ಅಭಿಯಂತರರ ಮುಖಾಂತರ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಉಪವಿಭಾಗಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಪಡೆದು ಅಂಕಿ ಅಂಶಗಳನ್ನು ತಯಾರಿಸಿ ನಿರ್ವಹಿಸುವುದು. ಹಾಗೂ ವಿಭಾಗದ ಕಾರ್ಯಪಾಲಕ ಅಭಿಯಂತರರು ಸೂಚಿಸುವ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು.</p>

3.	<p>ಶ್ರೀ. ನಾರಾಯಣ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಕೆ.ಆರ್.ಪುರ)</p>	<ol style="list-style-type: none"> 1. ಬಸವನಪುರ ವಾರ್ಡ್ ನಂ. 53 2. ದೇವಸಂದ್ರ ವಾರ್ಡ್ ನಂ. 55 3. ಕೆ.ಆರ್.ಪುರ ವಾರ್ಡ್ ನಂ. 52 <p>ಮೇಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳನ್ನು ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸಂಬಂಧಿಸಿದ ವಿವರಗಳನ್ನು ಒದಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ಸಾರ್ವಜನಿಕರು ಸಲ್ಲಿಸುವ ರಸ್ತೆ ಅಗೆತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಮಾನ್ಯ ಆಯುಕ್ತರು ನಿಗದಿಪಡಿಸಿರುವ ಅಧಿಕಾರದಂತೆ ಅನುಮತಿ ನೀಡುವುದು. ಸಂಬಂಧಪಟ್ಟ ಸಿವಿಲ್ ಕಾಮಗಾರಿಗಳ ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
4.	<p>ಶ್ರೀ. ಕೃಷ್ಣಾರ್ಜುನ ಸಹಾಯಕ ಅಭಿಯಂತರರು</p>	<p>ದೇವಸಂದ್ರ ವಾರ್ಡ್ ನಂ: 55 ಮಾನ್ಯ ಪ್ರದೇಶಗಳಲ್ಲಿ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗೆತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>

5.	<p>ಶ್ರೀ. ಸೋಮಯ್ಯ ಕಿರಿಯ ಅಭಿಯಂತರರು</p>	<p>ಕೆ.ಆರ್.ಪುರ ವಾಡ್ ನಂ: 52 ಪ್ರದೇಶಗಳಲ್ಲಿ ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
6.	<p>ಶ್ರೀ. ಎಲ್.ಸುರೇಶ್ ಕಿರಿಯ ಅಭಿಯಂತರರು</p>	<p>ಬಸವನಪುರ ವಾಡ್ ನಂ: 53 ಪ್ರದೇಶಗಳಲ್ಲಿ ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>

<p>7. ಶ್ರೀ.ರಾಜಗೋಪಾಲ ರೆಡ್ಡಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಹೊರಮಾವು) ಉಪವಿಭಾಗ</p>	<ol style="list-style-type: none"> 1. ಹೊರಮಾವು ವಾರ್ಡ್ ನಂ. 25 2. ವಿಜಿನಾಪುರ ವಾರ್ಡ್ ನಂ. 51 3. ಆರ್.ಎಂ.ನಗರ ವಾರ್ಡ್ ನಂ. 26 <p>ಮೇಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳನ್ನು ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸಂಬಂಧಿಸಿದ ವಿವರಗಳನ್ನು ಒದಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ಸಾರ್ವಜನಿಕರು ಸಲ್ಲಿಸುವ ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಮಾನ್ಯ ಆಯುಕ್ತರು ನಿಗದಿಪಡಿಸಿರುವ ಅಧಿಕಾರದಂತೆ ಅನುಮತಿ ನೀಡುವುದು. ಸಂಬಂಧಪಟ್ಟ ಸಿವಿಲ್ ಕಾಮಗಾರಿಗಳ ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
<p>8. ಶ್ರೀ. ರಮೇಶ್ ಕಿರಿಯ ಅಭಿಯಂತರರು</p>	<p>ಹೊರಮಾವು ವಾರ್ಡ್ ನಂ: 25 ಪ್ರದೇಶಗಳಲ್ಲಿ ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>

9.	<p>ಶ್ರೀ. ಶ್ರೀನಿವಾಸ್ ಕಿರಿಯ ಅಭಿಯಂತರರು</p>	<p>ಆರ್.ಎಂ.ನಗರ ವಾಡ್ ನಂ: 26 ಪ್ರದೇಶಗಳಲ್ಲಿ ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
10.	<p>ಶ್ರೀ. ಜಯಪ್ರಕಾಶ್ ಸಹಾಯಕ ಅಭಿಯಂತರರು</p>	<p>ವಿಜಿನಾಪುರ ವಾಡ್ ನಂ: 51 ಪ್ರದೇಶಗಳಲ್ಲಿ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>

<p>11.</p>	<p>ಶ್ರೀ. ಪಾಂಡುರಂಗ ಶ್ರೀನಿವಾಸ್ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಹೆಚ್.ಎ.ಎಲ್ ಏರ್ಪೋರ್ಟ್) ಉಪವಿಭಾಗ</p>	<ol style="list-style-type: none"> 1. ಹೆಚ್.ಎ.ಎಲ್. ಏರ್ಪೋರ್ಟ್ ವಾರ್ಡ್ ನಂ. 87 2. ವಿಜ್ಞಾನನಗರ ವಾರ್ಡ್ ನಂ. 81 3. ಎ-ನಾರಾಯಣಪುರ ವಾರ್ಡ್ ನಂ. 56 <p>ಮೇಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳನ್ನು ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ಸಂಬಂಧಿಸಿದ ವಿವರಗಳನ್ನು ಒದಗಿಸುವುದು ಹಾಗೂ ಮಾಹಿತಿ ಹಕ್ಕು ಕಾಯ್ದೆ 2005 ರ ಅರ್ಜಿಗಳ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಿ ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ಸಾರ್ವಜನಿಕರು ಸಲ್ಲಿಸುವ ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಮಾನ್ಯ ಆಯುಕ್ತರು ನಿಗದಿಪಡಿಸಿರುವ ಅಧಿಕಾರದಂತೆ ಅನುಮತಿ ನೀಡುವುದು. ಸಂಬಂಧಪಟ್ಟ ಸಿವಿಲ್ ಕಾಮಗಾರಿಗಳ ಉಸ್ತುವಾರಿ ಮಾಡುವುದು. ಚೆಕ್ ಮೆಜರ್‌ಮೆಂಟ್ ಮಾಡುವುದು. ಹಾಗೂ ಮೇಲಾಧಿಕಾರಿಗಳು ನೀಡುವ ಆದೇಶವನ್ನು ಪಾಲಿಸುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
<p>12.</p>	<p>ಶ್ರೀ. ಮುನಿಯಪ್ಪ ಸಹಾಯಕ ಅಭಿಯಂತರರು</p>	<p>ಹೆಚ್.ಎ.ಎಲ್ ವಾರ್ಡ್ ನಂ: 87 ಪ್ರದೇಶಗಳಲ್ಲಿ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟೀಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟೀಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>

13.	<p>ಶ್ರೀ. ಶಶಿಧರ್ ಸಹಾಯಕ ಅಭಿಯಂತರರು</p>	<p>ವಿಜ್ಞಾನನಗರ ವಾಡ್ ನಂ: 81 ಪ್ರದೇಶಗಳಲ್ಲಿ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟಿಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟಿಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
14.	<p>ಶ್ರೀ. ನಾಗಭೂಷಣ್ ಸಹಾಯಕ ಅಭಿಯಂತರರು</p>	<p>ಎ.ನಾರಾಯಣಪುರ ವಾಡ್ ನಂ: 56 ಪ್ರದೇಶಗಳಲ್ಲಿ, ಮಾನ್ಯ ಆಯುಕ್ತರು ನಿಗದಿಪಡಿಸಿರುವಂತೆ ವಲಯವಾರು ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವುದು. ಮಂಜೂರಾಗುವ ನಕ್ಷೆ ಮಂಜೂರಾತಿ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಕೆ.ಎಂ.ಸಿ. ಕಾಯ್ದೆ 1976 ರ ಅನ್ವಯ ನೋಟಿಸ್‌ಗಳನ್ನು ಜಾರಿಮಾಡಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರವರಿಗೆ ವರದಿ ಸಲ್ಲಿಸುವುದು. ಹಾಗೂ ನೋಟಿಸ್ ಜಾರಿ ಮಾಡಲು ಜಂಟಿಯಾಗಿ ಕ್ರಮಕೈಗೊಂಡು, ತೆಗೆದುಕೊಂಡ ಕ್ರಮಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. ರಸ್ತೆ ಅಗತಕ್ಕೆ ಸಂಬಂಧಿಸಿದ ಕಡತಗಳನ್ನು ಸಂಬಂಧಿಸಿದ ಸ್ಥಳ ಪರಿಶೀಲನೆಯ ನಂತರ ಕಡತವನ್ನು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಅನುಮತಿಗಾಗಿ ಮಂಡಿಸುವುದು. ಸಂಬಂಧಪಟ್ಟ ವ್ಯಾಪ್ತಿಯ ಪ್ರದೇಶಗಳ ಸಿವಿಲ್ ಕಾಮಗಾರಿಗಳ ನೇರ ನಿರ್ವಹಣೆಯನ್ನು ಗುತ್ತಿಗೆದಾರರಿಂದ ಮಾಡಿಸುವುದು. ಅಳತೆ ಪುಸ್ತಕದಲ್ಲಿ ಕಾಮಗಾರಿ ವಿವರಗಳನ್ನು ನಮೂದಿಸುವುದು, ಕಾಮಗಾರಿ ಬಿಲ್ಲುಗಳನ್ನು ನೀಡುವುದು. ಉಪವಿಭಾಗ ವ್ಯಾಪ್ತಿಯಲ್ಲಿ ಯಾವುದೇ ಅನಧೀಕೃತ ಕಾಮಗಾರಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವುದು. ಹಾಗೂ ಮೇಲಾಧಿಕಾರಿಗಳು ಆಗಿಂದಾಗ್ಗೆ ನೀಡುವ ಆದೇಶ/ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವುದು.</p>
15.	<p>ಶ್ರೀ ಸಿ. ಶಿವಶಂಕರ್ ಲೆಕ್ಕ ಅಧೀಕ್ಷಕರು</p>	<p>ವಿಭಾಗ ಕಛೇರಿಯ ಎಲ್ಲಾ ಲೆಕ್ಕ ಪತ್ರಗಳ ಉಸ್ತುವಾರಿ ನೋಡಿಕೊಳ್ಳುವುದು. ಉಪವಿಭಾಗಗಳಿಂದ ಪಾವತಿಗಾಗಿ ಬರುವ ಬಿಲ್ಲುಗಳನ್ನು ಲೆಕ್ಕ ಪರಿಶೋಧಕರು ಲೆಕ್ಕ ಪರಿಶೋಧನೆ ಮಾಡಿದ ನಂತರ ಪುನರ್ ಪರಿಶೀಲಿಸಿ ಬಿಲ್ಲನ್ನು ಪಾಸು ಮಾಡಿ ಕಾರ್ಯಪಾಲಕ ಅಭಿಯಂತರರಿಗೆ ಮಂಡಿಸುವುದು. ಲೆಕ್ಕ ಪರಿಶೋಧನಾ ವರದಿಗಳ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಸಂಬಂಧಿಸಿದವರೊಂದಿಗೆ, ತೀರುವಳಿ ಮಾಡುವುದು. ಆಯವ್ಯಯ ತಯಾರಿಕೆ, ಹಣ ಬರವಣಿ ಪತ್ರಗಳ ಬಗ್ಗೆ ಕೇಂದ್ರ ಕಛೇರಿಗೆ ಸಂಪರ್ಕಿಸುವುದು. ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗುವುದು. ಜೊತೆಗೆ ದಿನವಹಿ ನಗದು ಪುಸ್ತಕ, ಬ್ಯಾಂಕ್ ಪಾಸ್‌ಶೀಟ್ ಇವುಗಳೊಂದಿಗೆ ನಗದೀ ಗುಮಾಸ್ತರ ಕಡತಗಳನ್ನು ಪರಿಶೀಲಿಸಿ ಕಾ.ಅ.ರವರಿಗೆ ವರದಿ ಮಾಡುವುದು. ಮತ್ತು ಕಾ.ಅ. ರವರು ಸೂಚಿಸುವ ಇತರೆ ಕೆಲಸ ಕಾರ್ಯಗಳು.</p>

16.	ಖಾಲಿ - ಯಾರನ್ನು ನೇಮಿಸಿರುವುದಿಲ್ಲ ಪ್ರಥಮ ದರ್ಜೆ ಲೆಕ್ಕ ಸಹಾಯಕರು	ಕೆ.ಆರ್.ಪುರ ವಿಭಾಗ ಕಛೇರಿಗೆ ಉಪವಿಭಾಗಗಳಿಂದ ಸಲ್ಲಿಕೆಯಾಗುವ ಎಲ್ಲಾ ಬಿಲ್ಲುಗಳನ್ನು ನಿಯಮಾನುಸಾರ ಪರಿಶೀಲಿಸಿ ಪಾವತಿಗೆ ಪಾಸು ಮಾಡುವುದು. ಗುತ್ತಿಗೆದಾರರಿಗೆ ಸಂಬಂಧಿಸಿದಂತೆ, ಕಾಮಗಾರಿ ವಹಿಯನ್ನು ನಿರ್ವಹಿಸುವುದು. ಕಾಲಕಾಲಕ್ಕೆ ಕಾಮಗಾರಿಗಳ ವಸ್ತು ಸ್ಥಿತಿ ಬಗ್ಗೆ ಮೇಲಾಧಿಕಾರಿಗಳಿಂದ ಕೇಳಲಾದ ಮಾಹಿತಿಗೆ ಉತ್ತರಿಸುವುದು. ಈ ಹಿಂದಿನ ಲೆಕ್ಕ ಪರಿಶೋಧನಾ ವರದಿಯಲ್ಲಿ ಆಕ್ಷೇಪಿತ ಕಂಡಿಕೆಗಳನ್ನು ಕಾ.ಅ. ರವರ ಒಪ್ಪಿಗೆಯಂತೆ, ತೀರುವಳಿ ಮಾಡುವುದು. ವಸೂಲಾತಿಗೆ ಸೂಚಿಸಲಾದ ಮೊತ್ತವನ್ನು ಗುತ್ತಿಗೆದಾರರ ಬಿಲ್ಲುಗಳಲ್ಲಿ ಕಟಾಯಿಸಿ ನಿಗದಿತ ವಹಿಯಲ್ಲಿ ನಮೂದು ಮಾಡುವುದು. ಆಯವ್ಯಯ ಕಾಲಕ್ಕೆ ತಾಂತ್ರಿಕ ಶಾಖೆಗೊಂದಿಗೆ, ಉಪಸ್ಥಿತರಿದ್ದು, ಸಹಕರಿಸುವುದು. ಮಾಹಿತಿ ಹಕ್ಕು ನಿಯಮದಡಿ ಕೇಳಲಾದ ಪ್ರಶ್ನೆಗಳಿಗೆ ಕಾ.ಅ. ರವರೊಂದಿಗೆ, ಚರ್ಚಿಸಿ ಆದೇಶದಂತೆ, ಉತ್ತರ ನೀಡುವುದು. ಶೇಕಡ 18ರ ಕಾಮಗಾರಿಗಳ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸತಕ್ಕದ್ದು.
17.	ಶ್ರೀ ಸಿ.ಆರ್. ಲಕ್ಷ್ಮಣ್‌ರಾವ್ ಪ್ರಥಮ ದರ್ಜೆ ಲೆಕ್ಕ ಸಹಾಯಕರು	ಪಾವತಿಗೆ ಪಾಸಾದ ಬಿಲ್ಲುಗಳಿಗೆ ಕೇಂದ್ರ ಕಛೇರಿಯಿಂದ ಅನುದಾನ ಬಿಡುಗಡೆಯಾದ ನಂತರ ಗುತ್ತಿಗೆದಾರರಿಗೆ ಚೆಕ್ ಬರೆದು ವಿತರಿಸುವುದು. ನಗದು ಪುಸ್ತಕ ನಿರ್ವಹಣೆ, FBAS ಲೆಕ್ಕ ಪತ್ರ ತಯಾರಿಕೆ, ಭದ್ರತಾ ಠೇವಣಿ, ಇ.ಎಂ.ಡಿ ಗೆ ಸಂಬಂಧಿಸಿದ ರಿಜಿಸ್ಟರ್‌ಗಳನ್ನು ನಿರ್ವಹಿಸುವುದು. ಶಾಸನಬದ್ಧ ಕಡಿತಗಳಾದ ಆದಾಯ ತೆರಿಗೆ, ವ್ಯಾಟ್, ರಾಜಧನ, ಲೇಬರ್ ಸೆಸ್, ಗುತ್ತಿಗೆದಾರರ ಕ್ಷೇಮ ನಿಧಿ ಅಡಿ ಕಡಿತಗಳನ್ನು ಮಾಡಿ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಇಲಾಖೆಗಳಿಗೆ ಪಾವತಿ ಮಾಡುವುದು. ಮಾಸಿಕ. ತ್ರೈಮಾಸಿಕ ರಿಟರ್ನ್‌ ಸಲ್ಲಿಸುವುದು. ಆದಾಯ ತೆರಿಗೆ, ಫಾರಂ-16/ಎ, ಮಾರಾಟ ತೆರಿಗೆ, ಫಾರಂ 156 ಗಳನ್ನು ಗುತ್ತಿಗೆದಾರರಿಗೆ ವಿತರಿಸುವುದು. ದಿನವಹಿ ಬ್ಯಾಂಕ್ ಪಾಸ್ ಶೀಟ್‌ಗಳನ್ನು ಪಡೆದು ಲೆಕ್ಕಗಳ ಸಂಕಲನ ಮಾಡುವುದು. ಆಯವ್ಯಯ ಕಾಲಕ್ಕೆ ಕಾರ್ಯಪಾಲಕ ಅಭಿಯಂತರರ ಸೂಚನೆಯಂತೆ, ಸಹಕರಿಸುವುದು. ಮಾಹಿತಿ ಹಕ್ಕು ನಿಯಮದಡಿ ಕೇಳಲಾದ ಪ್ರಶ್ನೆಗಳಿಗೆ ಕಾ.ಅ. ರವರೊಂದಿಗೆ, ಚರ್ಚಿಸಿ ಆದೇಶದಂತೆ, ಉತ್ತರ ನೀಡುವುದು. ಬಿ.ಆರ್. ಪುಸ್ತಕವನ್ನು ನಿರ್ವಹಿಸುವುದು.
18.	ಕಛೇರಿ ವ್ಯವಸ್ಥಾಪಕರು	ಯಾರನ್ನೂ ನೇಮಿಸಿರುವುದಿಲ್ಲ
19.	ಶ್ರೀಮತಿ ಸಿಮೋರಾ ತಾಮರೈ ಪ್ರಥಮ ದರ್ಜೆ ಸಹಾಯಕರು	ಮಾಹಿತಿ ಹಕ್ಕು ವಿಭಾಗದ ಕಾರ್ಯನಿರ್ವಹಣೆ, ಆಡಳಿತ ಮತ್ತು ಸಿಬ್ಬಂದಿ ವಿಭಾಗದ ಕಾರ್ಯನಿರ್ವಹಣೆ, ವಿಭಾಗದ ಕಾನೂನು ಸಂಬಂಧಪಟ್ಟ ಕಡತಗಳ ನಿರ್ವಹಣೆ, ಕಡತಗಳ ನಿರ್ವಹಣೆ ಹಾಗೂ ಗಣಕೀಕರಣ
20.	ಶ್ರೀಮತಿ ಎಸ್. ಮಾಲ ಕಂಪ್ಯೂಟರ್ ಆಪರೇಟರ್	ವಿಭಾಗ ಕಛೇರಿಯ ಕಂಪ್ಯೂಟರ್ ಆಪರೇಟರ್ ಕೆಲಸ
21.	ಶ್ರೀ ಸಿ. ಸಿದ್ದಯ್ಯ ದ್ವಿತೀಯ ದರ್ಜೆ ಸಹಾಯಕರು	ಟೆಂಡರ್ ಕಡತಗಳ ನಿರ್ವಹಣೆ ಹಾಗೂ ಕಾರ್ಯಪಾಲಕ ಅಭಿಯಂತರರು ಸೂಚಿಸುವ ಇತರೆ ಕೆಲಸಗಳು
22.	ಶ್ರೀ ಜಾಫರ್ ಷರೀಫ್ ಡಿ ಗ್ರೂಪ್ ನೌಕರರು	ಕಛೇರಿ ನಿರ್ವಹಣೆ
22.	ಶ್ರೀ ಸಿ. ಮಂಜುನಾಥ್ ಡಿ ಗ್ರೂಪ್ ನೌಕರರು	ಟೆಪಾಲು ಹಾಗೂ ಇತರೆ ಕಾರ್ಯಗಳು

III. ಮೇಲ್ವಿಚಾರಣೆ ಮತ್ತು ಜವಾಬ್ದಾರಿಗಳನ್ನು ಒಳಗೊಂಡಂತೆ ತೀರ್ಮಾನ ಕೈಗೊಳ್ಳುವಲ್ಲಿ ಅನುಸರಿಸುವ ಕ್ರಮಗಳು:

ಕಛೇರಿ ಸಿಬ್ಬಂದಿಯವರು ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸ್ವೀಕರಿಸಿ ಮೇಲಾಧಿಕಾರಿಗಳ ಅವಗಾಹನೆಗೆ ಮಂಡಿಸುವುದು.

IV. ಕಾರ್ಯ ನಿರ್ವಹಿಸುವಲ್ಲಿ ಅನುಸರಿಸುವ ಮಾನದಂಡಗಳು:-

ಟೆಂಡರ್ ಅನುಸಾರ ನೀಡಿರುವ ಕಾಮಗಾರಿಗಳನ್ನು ವಿಶಿಷ್ಟತೆ/ವಿಶಿಷ್ಟ ವಿವರಣೆಗಳ ಅನ್ವಯ ಕಾಮಗಾರಿಗಳನ್ನು ಗುತ್ತಿಗೆದಾರರಿಂದ ಕೈಗೊಳ್ಳುವುದು. ಹಾಗೂ PMC ಮತ್ತು ಮೇಲಾಧಿಕಾರಿಗಳ ಸೂಚನೆ ಅನ್ವಯ ಕೆಲಸಗಳನ್ನು ನಿರ್ವಹಿಸುವುದು.

V. ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ವಿನಿಮಯಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳನ್ನು:-

ಟೆಂಡರ್ ಅನುಸಾರ ನೀಡಿರುವ ಕಾಮಗಾರಿಗಳನ್ನು ವಿಶಿಷ್ಟತೆ/ವಿಶಿಷ್ಟ ವಿವರಣೆಗಳ ಅನ್ವಯ ಕಾಮಗಾರಿಗಳನ್ನು ಗುತ್ತಿಗೆದಾರರಿಂದ ಕೈಗೊಳ್ಳುವುದು. ಹಾಗೂ PMC ಮತ್ತು ಮೇಲಾಧಿಕಾರಿಗಳ ಸೂಚನೆ ಅನ್ವಯ ಕೆಲಸಗಳನ್ನು ನಿರ್ವಹಿಸುವುದು.

VI. ಇಲಾಖೆ ಹೊಂದಿರುವ ದಸ್ತಾವೇಜುಗಳ ಪಟ್ಟಿ:-

- ಅ) ಹಾಜರಾತಿ ಪುಸ್ತಕ
- ಆ) ಸ್ಟಾಕ್ ರಿಜಿಸ್ಟರ್
- ಇ) D.C. Bill Book (ಸಾದಿಲ್ವಾರು ಬಿಲ್ಲಿನ ಪುಸ್ತಕ)
- ಈ) ವಿಷಯವಹಿಗಳು
- ಉ) ವೇತನ ಬಟವಾಡೆ ಪುಸ್ತಕ
- ಊ) ಬೇಡಿಕೆ ಪುಸ್ತಕ (Indent Book)
- ಋ) ಟಪಾಲು ಪುಸ್ತಕ
- ಋ) ಕಟಾವಣೆ ಪುಸ್ತಕ

VII. ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅದರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳು:-

ಕಛೇರಿ ಸಿಬ್ಬಂದಿಯವರು ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸ್ವೀಕರಿಸಿ ಮೇಲಾಧಿಕಾರಿಗಳ ಅವಗಾಹನೆಗೆ ಮಂಡಿಸುವುದು.

VIII :- ಮಂಡಳಿಗಳು, ಷರತ್ತುಗಳು, ಸಮಿತಿಗಳು, ಅಥವಾ ಇತರ ನಿಕಾಯಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಷರತ್ತುಗಳ, ಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರ ಪಟ್ಟಕೆಯನ್ನು

ಅನ್ವಯಿಸುವುದಿಲ್ಲ.

ಕ್ರ. ಸಂ.	ಹೆಸರು ಮತ್ತು ಹುದ್ದೆ	ಕಾರ್ಯನಿರ್ವಹಿಸುತ್ತಿರುವ ಕಛೇರಿ ಮತ್ತು ಕಛೇರಿಯ ವಿಳಾಸ	ಕಛೇರಿ ದೂರವಾಣಿ ಸಂಖ್ಯೆ
1	ಶ್ರೀ.ಎಂ.ವೇಣುಗೋಪಾಲ ಕಾರ್ಯಪಾಲಕ ಅಭಿಯಂತರರು (ಕೆ.ಆರ್.ಪುರ) ವಿಭಾಗ ಸಾರ್ವಜನಿಕ ಮಾಹಿತಿ ಅಧಿಕಾರಿ	ಕಾರ್ಯಪಾಲಕ ಅಭಿಯಂತರರು (ಕೆ.ಆರ್.ಪುರ) ವಿಭಾಗ ರವರ ಕಛೇರಿ, ರಾಷ್ಟ್ರೀಯ ಹೆದ್ದಾರಿ-4 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕೆ.ಆರ್.ಪುರ, ಬೆಂಗಳೂರು-36	9480683517
2	ಶ್ರೀ.ನಾರಾಯಣ ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ಕೆ.ಆರ್.ಪುರ) ಉಪ ವಿಭಾಗ ಸಾರ್ವಜನಿಕ ಮಾಹಿತಿ ಅಧಿಕಾರಿ	ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ಕೆ.ಆರ್.ಪುರ) ಉಪವಿಭಾಗ ರವರ ಕಛೇರಿ, ರಾಷ್ಟ್ರೀಯ ಹೆದ್ದಾರಿ-4 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕೆ.ಆರ್.ಪುರ,ಬೆಂಗಳೂರು-36	9480684319
3	ಶ್ರೀ. ರಾಜಗೋಪಾಲ ರೆಡ್ಡಿ ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ಹೊರಮಾವು) ಉಪ ವಿಭಾಗ ಸಾರ್ವಜನಿಕ ಮಾಹಿತಿ ಅಧಿಕಾರಿ	ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ರಾಮಮೂರ್ತಿನಗರ) ಉಪವಿಭಾಗ ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಮಮೂರ್ತಿನಗರ ಪೋಲಿಸ್ ಠಾಣೆ ಎದುರು, ರಾಮಮೂರ್ತಿನಗರ, ಬೆಂಗಳೂರು-560016	9480683021
4	ಶ್ರೀ. ಪಾಂಡುರಂಗ ಶ್ರೀನಿವಾಸ್ ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ಹೆಚ್.ಎ.ಎಲ್ ಏರ್ ಪೋರ್ಟ್) ಉಪ ವಿಭಾಗ ಸಾರ್ವಜನಿಕ ಮಾಹಿತಿ ಅಧಿಕಾರಿ	ಸಹಾಯಕ ಕಾರ್ಯ ನಿರ್ವಹಕ ಅಭಿಯಂತರರು (ಹೆಚ್.ಎ.ಎಲ್ ಏರ್ ಪೋರ್ಟ್) ಉಪವಿಭಾಗ ರವರ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ವಿಭೂತಿಪುರ ಮಠ, ರಮೇಶನಗರ, ಬೆಂಗಳೂರು	9480684879
5	ಶ್ರೀ. ಸುರೇಶ್.ಎಲ್ ಕಿರಿಯ ಅಭಿಯಂತರರು ಬಸವನಪುರ ವಾರ್ಡ್ ನಂ. 53	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬಸವನಪುರ ವಾರ್ಡ್ ಕಛೇರಿ ಚಿಕ್ಕದೇವನಂದ್ರ, ದೇವನಂದ್ರ ಮುಖ್ಯರಸ್ತೆ, ಕೆ.ಆರ್.ಪುರ,ಬೆಂಗಳೂರು	9449673066
6	ಶ್ರೀ. ಕೃಷ್ಣಾರೆಡ್ಡಿ.ಹೆಚ್.ವಿ ಸಹಾಯಕ ಅಭಿಯಂತರರು ದೇವನಂದ್ರ ವಾರ್ಡ್ ನಂ. 55	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ದೇವನಂದ್ರ ವಾರ್ಡ್ ಕಛೇರಿ ರಾಷ್ಟ್ರೀಯ ಹೆದ್ದಾರಿ-4 ಕೆ.ಆರ್.ಪುರ,ಬೆಂಗಳೂರು-36	9164936292
7	ಶ್ರೀ. ಸೋಮಯ್ಯ ಕಿರಿಯ ಅಭಿಯಂತರರು ಕೆ.ಆರ್.ಪುರ ವಾರ್ಡ್ ನಂ. 52	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕೆ.ಆರ್.ಪುರ ವಾರ್ಡ್ ಕಛೇರಿ, ಭಟ್ಟರಹಳ್ಳಿ ಬೆಂಗಳೂರು	9448647785
8	ಶ್ರೀ.ರಮೇಶ್ ಕಿರಿಯ ಅಭಿಯಂತರರು ಹೊರಮಾವು ವಾರ್ಡ್ ನಂ. 25	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಹೊರಮಾವು ವಾರ್ಡ್ ಕಛೇರಿ, ಹೊರಮಾವು ಮುಖ್ಯರಸ್ತೆ, ಬೆಂಗಳೂರು.	9901648925
9	ಶ್ರೀ. ಶ್ರೀನಿವಾಸ್ ಕಿರಿಯ ಅಭಿಯಂತರರು ಆರ್.ಎಂ.ನಗರ ವಾರ್ಡ್ ನಂ. 26	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಮಮೂರ್ತಿನಗರ ವಾರ್ಡ್ ಕಛೇರಿ, ಕಲ್ಲೇರೆ ರಸ್ತೆ ಬೆಂಗಳೂರು	9342651204
10	ಶ್ರೀ.ಜಯಪ್ರಕಾಶ್ ಸಹಾಯಕ ಅಭಿಯಂತರರು ವಿಜಿನಾಪುರ ವಾರ್ಡ್ ನಂ. 51	ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ವಿಜಿನಾಪುರ ವಾರ್ಡ್ ಕಛೇರಿ ಎನ್‌ಜಿಇಎಫ್ ಪೂರ್ವ ಬಡಾವಣೆ, ರಾಮಮೂರ್ತಿನಗರ, ಬೆಂಗಳೂರು	9902254400
11	ಶ್ರೀ. ಮುನಿಯಪ್ಪ ಸಹಾಯಕ ಅಭಿಯಂತರರು ಹೆಚ್.ಎ.ಎಲ್. ಏರ್‌ಪೋರ್ಟ್ ವಾರ್ಡ್ ನಂ. 87	ಹೆಚ್.ಎ.ಎಲ್. ಏರ್‌ಪೋರ್ಟ್ ವಾರ್ಡ್ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ವಿಭೂತಿಪುರ ಮುಖ್ಯರಸ್ತೆ, ಬೆಂಗಳೂರು-560037	9448322743
12	ಶ್ರೀ. ಶಶಿಧರ್ ಸಹಾಯಕ ಅಭಿಯಂತರರು ವಿಜ್ಞಾನನಗರ ವಾರ್ಡ್ ನಂ. 81	ವಿಜ್ಞಾನನಗರ ವಾರ್ಡ್ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎಂಇಜಿ ಬಡಾವಣೆ ಉದ್ಯಾನವನ, ಎಂಇಜಿ ಬಡಾವಣೆ, ಎ-ನಾರಾಯಣಪುರ ಬೆಂಗಳೂರು	9341320868
13	ಶ್ರೀ. ನಾಗಭೂಷಣ್ ಸಹಾಯಕ ಅಭಿಯಂತರರು ಎ-ನಾರಾಯಣಪುರ ವಾರ್ಡ್ ನಂ. 56	ಎ-ನಾರಾಯಣಪುರ ವಾರ್ಡ್ ಕಛೇರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎ-ನಾರಾಯಣಪುರ ಬಂಡೆ, ಪಿಡಬ್ಲ್ಯೂಡಿ ಮುಖ್ಯರಸ್ತೆ, ಬೆಂಗಳೂರು.	9620067701

X. ನಿಯಮಾನುಸಾರ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಡೆಯುತ್ತಿರುವ ಮಾಸಿಕ ವೇತನದ ವಿವರಗಳು:-

ಕ್ರ. ಸಂ.	ಹೆಸರು ಮತ್ತು ಹುದ್ದೆ	ವೇತನ ಶ್ರೇಣಿ	ಮೂಲ ವೇತನ
1	ಶ್ರೀ. ಎಂ.ವೇಣುಗೋಪಾಲ ಕಾರ್ಯಪಾಲಕ ಅಭಿಯಂತರರು	18150-26925	22650.00
2	ಶ್ರೀ.ನಾರಾಯಣ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	14050-25050	21600.00
3	ಶ್ರೀ.ರಾಜಗೋಪಾಲ ರೆಡ್ಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	14050-25050	22650.00
4	ಶ್ರೀ. ಪಾಂಡುರಂಗ ಶ್ರೀನಿವಾಸ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು	14050-25050	22650.00
5	ಶ್ರೀ. ಸುರೇಶ್.ಎಲ್ ಕಿರಿಯ ಅಭಿಯಂತರರು	8825-16000	8825.00
6	ಶ್ರೀ. ಕೃಷ್ಣಾರೆಡ್ಡಿ.ಹೆಚ್.ವಿ ಸಹಾಯಕ ಅಭಿಯಂತರರು	11400-21600ಸ	11400.00
7	ಶ್ರೀ. ಸೋಮಯ್ಯ ಕಿರಿಯ ಅಭಿಯಂತರರು	8825-16000	14400.00
8	ಶ್ರೀ.ರಮೇಶ್ ಕಿರಿಯ ಅಭಿಯಂತರರು	8825-16000	11400.00
9	ಶ್ರೀ. ಶ್ರೀನಿವಾಸ್ ಕಿರಿಯ ಅಭಿಯಂತರರು	8825-16000	14800.00
10	ಶ್ರೀ.ಜಯಪ್ರಕಾಶ್ ಸಹಾಯಕ ಅಭಿಯಂತರರು	8825-16000	18150.00
11	ಶ್ರೀ. ಮುನಿಯಪ್ಪ ಸಹಾಯಕ ಅಭಿಯಂತರರು	8825-16000	18150.00
12	ಶ್ರೀ. ಹರೀಶ್ ಸಹಾಯಕ ಅಭಿಯಂತರರು	8825-16000	18150.00
13	ಶ್ರೀ. ರಾಜಶೇಖರ್ ಕಿರಿಯ ಅಭಿಯಂತರರು	8825-16000	11400.00
14	ಟಿ.ಎಸ್. ಪ್ರಕಾಶ್ ಲೆಕ್ಕ ಅಧೀಕ್ಷಕರು	10800-21500	20034.00
15	ಹೆಚ್.ರವಿ ಪ್ರಥಮ ದರ್ಜೆ ಲೆಕ್ಕ ಸಹಾಯಕರು	8825-16000	15955.00
16	ಸಿ.ಆರ್. ಲಕ್ಷ್ಮಣ್‌ರಾವ್ ಪ್ರಥಮ ದರ್ಜೆ ಲೆಕ್ಕ ಸಹಾಯಕರು	8825-16000	15205.00
17	ಶ್ರೀಮತಿ ಸಿಪೋರಾ ತಾಮರೈ ಪ್ರಥಮ ದರ್ಜೆ ಸಹಾಯಕರು	8825-16000	15005.00
18	ಶ್ರೀಮತಿ ಎಸ್. ಮಾಲ ಕಂಪ್ಯೂಟರ್ ಆಪರೇಟರ್	5800-10200	9364.00
19	ಸಿ. ಸಿದ್ದಯ್ಯ, ದ್ವಿತೀಯ ದರ್ಜೆ ಸಹಾಯಕರು	ಕನಿಷ್ಠ ವೇತನ	4790.00
20	ಜಾಫರ್ ಷರೀಫ್, ಡಿ ಗ್ರೂಪ್ ನೌಕರರು	5800-10200	10944.00
21	ಸಿ. ಮಂಜುನಾಥ್, ಡಿ ಗ್ರೂಪ್ ನೌಕರರು	4575-7050	8732.00

XI 2009-10 ನೇ ಯಾವ ಆಯವ್ಯಯದಲ್ಲಿ ಲೆಕ್ಕ ಶೀರ್ಷಿಕೆಯಡಿಯಲ್ಲಿ ನಿಗದಿ ಪಡಿಸಲಾದ ಅನುದಾನ ವಿವರಗಳು:-

17. ಸಾರ್ವಜನಿಕ ಕಾಮಗಾರಿಗಳು (ವಲಯವಾರು)

XII. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು:-

XIII. ಅದು ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಪಡೆಯುವವರ ವಿವರಗಳು:-

XIV. ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ, ಮಾಹಿತಿಗೆ ಸಂಬಂಧಿಸಿದ ವಿವರಗಳನ್ನು:-

XV. ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ವಿವರಗಳನ್ನು:

XVI. ಸಾರ್ವಜನಿಕರ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವರಗಳು:-

1. ಶ್ರೀ. ಎಂ.ವೇಣುಗೋಪಾಲ. ಕಾರ್ಯಪಾಲಕ ಅಭಿಯಂತರರು - (ಕೆ.ಆರ್.ಪುರ) ವಿಭಾಗ
ಸಹಾಯಕ ಸಾರ್ವಜನಿಕರ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವರಗಳು:-
1. ಶ್ರೀ. ನಾರಾಯಣ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಕೆ.ಆರ್.ಪುರ) ಉಪವಿಭಾಗ
2. ಶ್ರೀ. ರಾಜಗೋಪಾಲ ರೆಡ್ಡಿ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು) ಉಪವಿಭಾಗ
3. ಶ್ರೀ ಪಾಂಡುರಂಗ ಶ್ರೀನಿವಾಸ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೆಚ್.ಎ.ಎಲ್) ಉಪವಿಭಾಗ

XVII. ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.

ಮುಖ್ಯ ಅಭಿಯಂತರರು (ಮಹದೇವಪುರ) ವಲಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಮಾಹಿತಿಗಳನ್ನು ಪಾಲಿಕೆಯ

ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿದೆ. ಪಾಲಿಕೆ ವೆಬ್‌ಸೈಟ್‌ನ ವಿಳಾಸ www.bbmp.gov.in

ಕಾರ್ಯಪಾಲಕ ಅಭಿಯಂತರರು
ಕೆ.ಆರ್.ಪುರ ವಿಭಾಗ,
ಮಹದೇವಪುರ ವಲಯ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು-36.

EXECUTIVE ENGINEER SECTION:

Sl No	Records / Documents	Remarks
1	Attendance register	
2	In ward register	
3	Out ward register	
4	Personal register	
5	Statement of stationary materials purchase	
6	Meeting proceeding register	
7	Statement inspection of officers	

TECHNICAL ADMINISTRATIVE RECORDS:

Sl No	Records / Documents	Remarks
1	Administrative approval register	
2	Technical sanction register	
3	Agreement Register	
4	Work Order Register	
5	B.R. Register	
6	Bill Payment Register	
7	Cash Book	

Executive Engineer
K.R.Pura Division,
BBMP, Mahadevapura Zone.